



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಮಂಗಳವಾರ, ೨೦, ಸೆಪ್ಟೆಂಬರ್, ೨೦೨೨(ಭಾದ್ರಪದ, ೨೯, ಶಕವರ್ಷ, ೧೯೪೪) BENGALURU, TUESDAY, 20, SEPTEMBER, 2022(BHADRAPADA, 29, SHAKAVARSHA, 1944)	ಸಂ. ೪೭೦ No. 470
-----------------------	--	--------------------

ಕರ್ನಾಟಕ ಸರ್ಕಾರ

ಸಂ:ಟಿಡಿ 12 ಟಿಡಿಆರ್ 2022

ಕರ್ನಾಟಕ ಸರ್ಕಾರದ ಸಚಿವಾಲಯ,
ಬಹು ಮಹಡಿಗಳ ಕಟ್ಟಡ,
ಬೆಂಗಳೂರು, ದಿನಾಂಕ: 20-09-2022.

ಅಧಿಸೂಚನೆ

ಕರ್ನಾಟಕ ಮೋಟಾರು ವಾಹನ ತೆರಿಗೆ ಅಧಿನಿಯಮ, 1957 (ಕರ್ನಾಟಕ ಕಾಯ್ದೆ 35/1957) ಕಲಂ 16(1) ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸಾರ್ವಜನಿಕರ ಹಿತದೃಷ್ಟಿಯಿಂದ ಕರ್ನಾಟಕ ಹೊರತುಪಡಿಸಿ ಇತರೆ ರಾಜ್ಯಗಳಲ್ಲಿ ನೋಂದಾಯಿಸಲ್ಪಟ್ಟ ಮತ್ತು ಆ ರಾಜ್ಯದಲ್ಲಿ ತೆರಿಗೆ ಪಾವತಿಸಿರುವ ವಾಹನಗಳಿಗೆ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲು ಸರ್ಕಾರವು ತೀರ್ಮಾನಿಸಿದ್ದು, ಇತರೆ ರಾಜ್ಯದ ವಾಹನಗಳು ಮೋಟಾರು ವಾಹನ ಕಾಯ್ದೆ 1988ರ ಸೆಕ್ಷನ್ 88ರ ಸಬ್ ಸೆಕ್ಷನ್ (8) (ಕೇಂದ್ರ ಕಾಯ್ದೆ 59/88) ಅನುಸಾರ ವಿಶೇಷ ರಹದಾರಿ ಪಡೆದು ದಿನಾಂಕ:29-9-2022 ರಿಂದ ದಿನಾಂಕ:06-10-2022ರ (2 ದಿನಗಳು ಸೇರಿದಂತೆ) ನಡೆಯಲಿರುವ ದಸರಾ ಮಹೋತ್ಸವಕ್ಕೆ ಅಂತರ ರಾಜ್ಯದಿಂದ ಮೈಸೂರು ನಗರಕ್ಕೆ ಹಾಗೂ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕು ವ್ಯಾಪ್ತಿಯ ಕೃಷ್ಣರಾಜ ಸಾಗರ ಜಲಾಶಯ ವೀಕ್ಷಿಸಲು ಆಗಮಿಸುವ ಪ್ರವಾಸಿ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಕರ್ನಾಟಕ ರಾಜ್ಯ ಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,

(ಪುಷ್ಪ ವಿ.ಎಸ್)
ಸರ್ಕಾರದ ಅಧೀನ ಕಾರ್ಯದರ್ಶಿ
ಸಾರಿಗೆ ಇಲಾಖೆ.

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು